



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಮಂಗಳವಾರ, ೧೨, ಅಕ್ಟೋಬರ್, ೨೦೨೧ (ಆಶ್ವಯುಜ, ೨೦, ಶಕವರ್ಷ, ೧೯೪೩) BENGALURU, TUESDAY, 12, OCTOBER, 2021 (ASHWAYUJA, 20, SHAKAVARSHA, 1943)	ನಂ. ೮೩೨ No. 832
--------------------------	-----------------------------------------------------------------------------------------------------------------------------------------------	--------------------

ಕರ್ನಾಟಕ ಸರ್ಕಾರ

ಸಂಖ್ಯೆ:ಕಂಇ 20 ಬಿಎಸ್‌ಐ 2021

ಕರ್ನಾಟಕ ಸರ್ಕಾರದ ಸಚಿವಾಲಯ

ಬಹುಮಹಡಿ ಕಟ್ಟಡ

ಬೆಂಗಳೂರು, ದಿನಾಂಕ:12.10. 2021

ಅಧಿಸೂಚನೆ

The Karnataka Revenue Subordinate Branch Services (Recruitment) Rules, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ರ 3ನೇ ಪ್ರಕರಣದ 2 (ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:29.07.2021ರ ರಾಜ್ಯಪತ್ರದ ವಿಶೇಷ ಸಂಚಿಕೆಯ ಭಾಗ IVಎ (ನಂ.717)ರಲ್ಲಿ ಅಧಿಸೂಚನೆ ಸಂಖ್ಯೆ:ಕಂಇ 20 ಬಿಎಸ್‌ಐ 2021 ದಿನಾಂಕ:29.07.2021ರಲ್ಲಿ ಪ್ರಕಟಿಸಿ ಅದರಿಂದ ಭಾದಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿರುವುದರಿಂದ,

ಸದರಿ ರಾಜ್ಯಪತ್ರವನ್ನು ದಿನಾಂಕ:29 ಜುಲೈ 2021ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ,

ಮತ್ತು ಸ್ವೀಕೃತವಾಗಿರುವ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ,

ಈಗ, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ:14)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-

ನಿಯಮಗಳು

1. ಹೆಸರು ಮತ್ತು ಪ್ರಾರಂಭ:- (1) ಈ ನಿಯಮಗಳನ್ನು The Karnataka Revenue Subordinate Branch Services (Recruitment) (Amendment) Rules, 2021 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ಅನುಸೂಚಿಗೆ ತಿದ್ದುಪಡಿ:- The Karnataka Revenue Subordinate Branch Services (Recruitment) Rules, 1977ರ ಅನುಸೂಚಿಯಲ್ಲಿ, "First Division Clerks including Revenue Inspectors" ಪ್ರವರ್ಗದ ಹುದ್ದೆಗಳಿಗೆ ಸಂಬಂಧಿಸಿದ ನಮೂದುಗಳ ಬದಲಾಗಿ ಈ ಕೆಳಕಂಡ ನಮೂದುಗಳನ್ನು ಪ್ರತಿಯೋಜಿಸತಕ್ಕದ್ದು.

“

ಕಂದಾಯ ನಿರೀಕ್ಷಕರನ್ನು ಒಳಗೊಂಡಂತೆ ಪ್ರಥಮ ದರ್ಜೆ ಸಹಾಯಕರು	<p>(i) ಶೇಕಡ 30% ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಕರ್ನಾಟಕ ರಾಜ್ಯ ಸಿವಿಲ್ ಸೇವಾ (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು, 1978 ಹಾಗೂ</p> <p>(ii) ಶೇಕಡ 70% ರಷ್ಟು ಹುದ್ದೆಗಳನ್ನು ಮುಂಬಡ್ತಿ ಮೂಲಕ ದ್ವಿತೀಯ ದರ್ಜೆ ಸಹಾಯಕರು ಹಾಗೂ ಗ್ರಾಮಲೆಕ್ಕಿಗರ ವೃಂದದ ಸಂಯುಕ್ತ ಜೇಷ್ಠತಾ ಪಟ್ಟಿಯ ಆಧಾರದಲ್ಲಿ, ಜೇಷ್ಠತೆಯನ್ನು ಆಯಾಯ ಸಂಬಂಧಪಟ್ಟ ವೃಂದಗಳಲ್ಲಿ ಸಲ್ಲಿಸಿರುವ ಸೇವಾ ಹಿರಿತನದ ಆಧಾರದ ಮೇಲೆ ಪರಿಗಣಿಸತಕ್ಕದ್ದು. ಪರಸ್ಪರ ಜೇಷ್ಠತೆಯನ್ನು ಕಾಯ್ದುಕೊಳ್ಳತಕ್ಕದ್ದು.</p>	<p>ನೇರ ನೇಮಕಾತಿಗಾಗಿ:- ಕರ್ನಾಟಕ ರಾಜ್ಯ ಸಿವಿಲ್ ಸೇವಾ (ಲಿಪಿಕ ಹುದ್ದೆಗಳ ನೇಮಕಾತಿ) ಅಧಿನಿಯಮ, 1978 ರನ್ವಯ</p> <p>ಮುಂಬಡ್ತಿಗಾಗಿ:- ಕಲಂ(2)ರಲ್ಲಿ ನಿರ್ದಿಷ್ಟ ಪಡಿಸಿದ ವೃಂದಗಳಲ್ಲಿ 05 ವರ್ಷಗಳಿಗೆ ಕಡಿಮೆ ಇಲ್ಲದ ಸೇವೆಯನ್ನು ಸಲ್ಲಿಸಿರತಕ್ಕದ್ದು.</p>
---------------------------------------------------	----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------	--------------------------------------------------------------------------------------------------------------------------------------------------------------------------------------------------------------------------------------

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಆರ್.ಯದು ಕುಮಾರ್)

ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಸೇವೆಗಳು-2)

**GOVERNMENT OF KARNATAKA**

NO.RD 20 BSI 2021

Karnataka Government Secretariat,
M.S.Building
Bengaluru, Dated:12.10.2021.

NOTIFICATION

Whereas, the draft of The Karnataka Revenue Subordinate Branch Services (Recruitment) Rules, 1977, was published as required by clause (a) of sub-section (2) of section 3 read with section 8 of the Karnataka State Civil Services Act, 1978 (Karnataka Act 14 of 1990), in Notification No. RD 20 BSI 2021, dated:29.07.2021 in Part IVA (no.718) of the Karnataka Extra-ordinary Gazette dated 29.07.2021 inviting objections and suggestions from persons likely to be affected thereby within fifteen days from the date of publication of draft in the Official Gazette.

Whereas, the said Gazette was made available to the Public on 29th July 2021.

And, whereas objection and suggestions received have been considered by the State Government.

Now, therefore, in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990), the Government of Karnataka makes the following rules, namely:-

RULES

1. Title and Commencement:- (1) These rules may be called the Karnataka Revenue Subordinate Branch Services (Recruitment) (Amendment) Rules, 2021.

(2) They shall come into force from the date of their final publication in the Official Gazette.

2. Amendment of Schedule:- In the schedule to the Karnataka Revenue Subordinate Branch Services (Recruitment) Rules, 1977, for the entries relating to the category of posts of “First Division Clerks including Revenue Inspectors” the following shall be substituted, namely:-

“

First Division Assistant including Revenue Inspectors	(i) Thirty percent by Direct Recruitment in accordance with the Karnataka State Civil Services (Recruitment to Ministerial Posts) Rules, 1978 and (ii) Seventy percent by promotion from the cadre of Second Division Assistant and Village Accountants on the basis of combined seniority, seniority being determined based on the length of service in the respective Cadres. Seniority interse being maintained.	For Direct Recruitment:- In accordance with the Karnataka State Civil Services (Recruitment to Ministerial Posts) Rules, 1978. For Promotion:- Must have put in a service of not less than five years in the Cadres specified in column (2)
-------------------------------------------------------	----------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------------	------------------------------------------------------------------------------------------------------------------------------------------------------------------------------------------------------------------------------------------------------------------

By Order and in the name of
Governor of Karnataka

(R. Yadu Kumar)
Under Secretary to Government,
Revenue Department (Services-2)